



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೬-ಬಿ Part - VI-B	ಬೆಳಗಾವಿ, ಸೋಮವಾರ, ಜೂನ್ ೨೭, ೨೦೨೨ (ಆಷಾಢ ಮಾಸ ೬, ಶಕ ವರ್ಷ ೧೯೪೪) Belagavi, Monday, June 27, 2022 (Ashada masa 6, Shaka Varsha 1944)	ನಂ. ೧೭ No. 17
---------------------------	---	------------------

ಜಿಲ್ಲಾಧಿಕಾರಿಗಳ ಕಾರ್ಯಾಲಯ, ವಿಜಯಪುರ

Office of the Deputy Commissioner, Vijayapura District Vijayapura 586101 (Karnataka)

ದರ್ಬಾರ್ ಹಾಲ್, ವಿಜಯಪುರ 586101

☎ 08352 - 251289, 250479,

Fax: 08352 - 251289, 256666

E-Mail: deo.bijapur@gmail.com

ಪ್ರಪತ್ರ-೨

(12)(2) ನೇ ನಿಯಮವನ್ನು ನೋಡಿ)

-:: ಅಧಿಸೂಚನೆ ::-

ನಂ. ಗ್ರಾಪಂ/ಚುನಾವಣೆ/ಸಿಆರ್/ 02 /2022-23

ದಿನಾಂಕ : 27/06/2022

1993ರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ, ವಿಜಯಪುರ ತಾಲ್ಲೂಕಿನ ಅಲಿಯಾಬಾದ ಗ್ರಾಮ ಪಂಚಾಯತಿಯ 5-ಅಲಿಯಾಬಾದ ಎಲ್.ಟಿ ಕ್ಷೇತ್ರಕ್ಕೆ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ದಿನಾಂಕ: 05-05-2022 ರಂದು ಸಮ ಸಂಖ್ಯೆ ಅಧಿಸೂಚನೆಯನ್ವಯ ಪ್ರಕಟಿಸಲಾಗಿರುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು 1993ರ 12ನೇ ನಿಯಮ ಹಾಗೂ ರಾಜ್ಯ ಚುನಾವಣಾ ಆಯೋಗ, ಕರ್ನಾಟಕ ಬೆಂಗಳೂರು ಇವರ ಆದೇಶ ಸಂಖ್ಯೆ:ರಾಚುಆ:21.ಇಜಿಪಿ: 2022, ದಿನಾಂಕ: 23.06.2022ರ ಅನುಸಾರವಾಗಿ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಯಾದ ನಾನು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಭಾ.ಆ.ಸೇ ಎಂಬ ಹೆಸರಿನ ನಾನು, ವಿಜಯಪುರ ತಾಲ್ಲೂಕಿನ ಅಲಿಯಾಬಾದ ಗ್ರಾಮ ಪಂಚಾಯತಿಯ 5-ಅಲಿಯಾಬಾದ ಎಲ್.ಟಿ. ಕ್ಷೇತ್ರದ ಉಪ ಚುನಾವಣೆ ಮೇ-2022ರ ದಿನಾಂಕ: 05-05-2022 ರಿಂದ 11-05-2022ರ ವರೆಗೆ ನಡೆದಿರುವ ಚುನಾವಣಾ ಪ್ರಕ್ರಿಯೆಯ ಭಾಗವಾಗಿರುತ್ತದೆ, ಮುಂದುವರೆದ ಚುನಾವಣೆಯನ್ನು ನಡೆಸಲು ಈ ಕೆಳಕಂಡ ಕಾರ್ಯಕ್ರಮ ವೇಳಾ ಪಟ್ಟಿಯನ್ನು ಈ ಮೂಲಕ ನಿಗದಿಪಡಿಸಿರುತ್ತೇನೆ.

ಮುಂದುವರೆದ ಚುನಾವಣಾ ವೇಳಾ ಪಟ್ಟಿ

1.	ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ	27-06-2022 (ಸೋಮವಾರ)
2.	ಉಮೇದುದಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	28-06-2022 (ಮಂಗಳವಾರ)
3.	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ)	04-07-2022 (ಸೋಮವಾರ)
4.	ಮತಗಳ ಎಣಿಕೆ ದಿನಾಂಕ ಮತ್ತು ದಿನ (ಬೆಳಿಗ್ಗೆ 8-00 ಗಂಟೆಯಿಂದ) (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ)	06-07-2022 (ಬುಧವಾರ)
5.	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಬೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	06-07-2022 (ಬುಧವಾರ)

(ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ)

ಭಾ.ಆ.ಸೇ

ಜಿಲ್ಲಾಧಿಕಾರಿಗಳು ಹಾಗೂ

ಜಿಲ್ಲಾ ಚುನಾವಣಾಧಿಕಾರಿಗಳು

ವಿಜಯಪುರ